



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೧೮, ಅಕ್ಟೋಬರ್, ೨೦೨೨(ಆಶ್ವಯುಜ, ೨೬, ಶಕವರ್ಷ, ೧೯೪೪) BENGALURU, TUESDAY, 18, OCTOBER, 2022(AASHWAYUJA, 26, SHAKAVARSHA, 1944)	ಸಂ. ೫೩೨ No. 532
-----------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ನಅಇ 281 ಜಿಇಎಲ್ 2022

ಕರ್ನಾಟಕ ಸರ್ಕಾರದ ಸಚಿವಾಲಯ
ವಿಕಾಸ ಸೌಧ,
ಬೆಂಗಳೂರು, ದಿನಾಂಕ: 18/10/2022

ಅಧಿಸೂಚನೆ

ವಿಷಯ: ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶ ಸಮಿತಿಗಳ ವ್ಯಾಪ್ತಿಯಲ್ಲಿನ ಉದ್ದಿಮೆದಾರರು ಸರಳವಾಗಿ ಹಾಗೂ ಪಾರದರ್ಶಕವಾಗಿ ಉದ್ದಿಮೆ ಪರವಾನಿಗೆ ಪಡೆಯಲು ಅನುಕೂಲವಾಗುವಂತೆ 5 ವರ್ಷಗಳ ಅವಧಿಗೆ ಮಂಜೂರು/ನವೀಕರಣ ಮಾಡುವ ಬಗ್ಗೆ.

ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಉದ್ದಿಮೆದಾರರು ಸರಳವಾಗಿ ಹಾಗೂ ಪಾರದರ್ಶಕವಾಗಿ ಉದ್ದಿಮೆ ಪರವಾನಿಗೆ ಪಡೆಯಲು ಅನುಕೂಲವಾಗುವಂತೆ ಪ್ರಸ್ತುತ 1 ವರ್ಷಕ್ಕೆ ಮಾತ್ರ ಉದ್ದಿಮೆ/ವಾಣಿಜ್ಯ ಪರವಾನಿಗೆ ನೀಡುವ ಬಗ್ಗೆ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶ ಸಮಿತಿಗಳಿಂದ ಕ್ರಮ ಕೈಗೊಳ್ಳಲಾಗುತ್ತಿದೆ.

ಪ್ರಸ್ತುತ ಪರವಾನಿಗೆ ನವೀಕರಣ ಸಂದರ್ಭಗಳಲ್ಲಿ ಆಗುತ್ತಿರುವ ಅನಾನುಕೂಲಗಳನ್ನು ತಪ್ಪಿಸಲು ಹಾಗೂ ಉದ್ದಿಮೆದಾರರು ಸರಳವಾಗಿ ಹಾಗೂ ಪಾರದರ್ಶಕವಾಗಿ ಉದ್ದಿಮೆ ಪರವಾನಿಗೆ ಪಡೆಯಲು ಅನುಕೂಲವಾಗುವಂತೆ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ.389 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ.243 ರಲ್ಲಿನ ಅವಕಾಶದಂತೆ ಮತ್ತು ಶೆಡ್ಯೂಲ್ 13 ರಲ್ಲಿ ನಿರ್ದಿಷ್ಟಪಡಿಸಿರುವ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳಿಗೆ ಅನ್ವಯಿಸುವಂತೆ ಉದ್ದಿಮೆ / ವಾಣಿಜ್ಯ ಪರವಾನಿಗೆಗಳನ್ನು ಪಾರದರ್ಶಕವಾಗಿ ಹಾಗೂ ತ್ವರಿತವಾಗಿ ನೀಡುವ ದೃಷ್ಟಿಯಿಂದ ಕಡ್ಡಾಯವಾಗಿ ನಿಗದಿತ ಕಾಲಮಿತಿಯೊಳಗೆ ಮಂಜೂರು ಮಾಡಲು ಈ ಕೆಳಕಂಡಂತೆ ಕ್ರಮ ಕೈಗೊಳ್ಳತಕ್ಕದ್ದು.

1. ಅರ್ಜಿದಾರರಿಂದ ಉದ್ವಿಮೆ / ವಾಣಿಜ್ಯ ಪರವಾನಗಿಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, ಪರಿಶೀಲಿಸಿ ಸದರಿ ಪರವಾನಗಿಗಳ ಸಿಂಧುತ್ವವನ್ನು ಗರಿಷ್ಠ 5 ವರ್ಷಗಳಿಗೆ ಸೀಮಿತಗೊಳಿಸುವುದು ಹಾಗೂ 5 ವರ್ಷಗಳ ನಂತರ ಹೊಸದಾಗಿ ಅಗತ್ಯ ದಾಖಲೆಗಳನ್ನು ಪುನಃ ಪಡೆದು ಪರಿಶೀಲಿಸಿ ಪರವಾನಗಿ ಮಂಜೂರು ಮಾಡುವ ಬಗ್ಗೆ ಕ್ರಮವಹಿಸುವುದು.
2. 5 ವರ್ಷಗಳ ಪರವಾನಗಿಯನ್ನು ಒಂದೇ ಬಾರಿಗೆ ಪಡೆಯಲು ಇಚ್ಛಿಸುವ ಉದ್ವಿಮೆದಾರರಿಂದ 5 ವರ್ಷಗಳ ಶುಲ್ಕವನ್ನು ಒಂದೇ ಬಾರಿಗೆ ಪಾವತಿಸಿಕೊಂಡು ಪರವಾನಗಿಯನ್ನು ಮಂಜೂರು ಮಾಡಲು ಕ್ರಮವಹಿಸುವುದು.

ಅಥವಾ

ಉದ್ವಿಮೆದಾರರು / ಅರ್ಜಿದಾರರು ಪರವಾನಗಿಯನ್ನು ಪಡೆಯಲು ಇಚ್ಛಿಸುವ ಅವಧಿಗೆ ಅಂದರೆ 1 ವರ್ಷ, 2 ವರ್ಷ, 3 ವರ್ಷ, ಅಥವಾ 4 ವರ್ಷಗಳ ಅವಧಿಗೆ ನಿಗದಿತ ನವೀಕರಣ ಶುಲ್ಕವನ್ನು ಪಾವತಿಸಿದ ನಂತರ ಪರವಾನಗಿಯನ್ನು ಸ್ವಯಂಚಾಲಿತವಾಗಿ ನವೀಕರಣಗೊಳಿಸಲು ಕ್ರಮವಹಿಸುವುದು.

ಆದರೆ, ಈ ರೀತಿ ಪ್ರತಿ ವರ್ಷ ನವೀಕರಣ ಶುಲ್ಕವನ್ನು ಪಾವತಿಸಿಕೊಂಡು ಮಂಜೂರು ಮಾಡಲಾದ ಪರವಾನಗಿಗಳು ಅಂತಿಮಗೊಳ್ಳುವ ದಿನಾಂಕಕ್ಕೆ 30 ದಿನಗಳ ಮುಂಚಿತವಾಗಿ ಉದ್ವಿಮೆದಾರರು / ಅರ್ಜಿದಾರರು ನವೀಕರಣ ಮಾಡಿಸಿಕೊಳ್ಳದಿದ್ದಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ.243 ರನ್ವಯ ಕ್ರಮವಹಿಸುವುದು.

ಷರತ್ತುಗಳು:

1. ಉದ್ವಿಮೆದಾರರು ಘನತ್ಯಾಜ್ಯ ನಿರ್ವಹಣೆ ನಿಯಮಗಳು 2016 ರಲ್ಲಿನ ನಿಯಮಗಳನ್ನು ಪಾಲಿಸಬೇಕು.
2. ಉದ್ವಿಮೆದಾರರು ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಬೇಕು. ಇಲ್ಲದಿದ್ದಲ್ಲಿ 15 ದಿನಗಳ ನೋಟೀಸ್ ಜಾರಿ ಮಾಡಿ ಪರವಾನಿಗೆ ರದ್ದು ಮಾಡುವುದು.
3. ಸರ್ಕಾರದ ಯಾವುದೇ ಇಲಾಖೆ / ಪ್ರಾಧಿಕಾರದ ವರದಿಯ ಪ್ರಕಾರ ಪರವಾನಿಗೆ ರದ್ದುಪಡಿಸಬೇಕಾದ ಅನಿವಾರ್ಯತೆ / ಸಂದರ್ಭ ಉಂಟಾದಲ್ಲಿ ಪರವಾನಿಗೆ ರದ್ದುಪಡಿಸುವ ಬಗ್ಗೆ ಚಾಲ್ತಿಯಲ್ಲಿರುವ ನಿಯಮಗಳನ್ವಯ ರದ್ದುಪಡಿಸಲು ಕ್ರಮವಹಿಸುವುದು.
4. ಪರವಾನಿಗೆ ಉದ್ದೇಶ ಹಾಗೂ ಷರತ್ತುಗಳ ಉಲ್ಲಂಘನೆಯಾದಲ್ಲಿ ಪರವಾನಿಗೆಯನ್ನು ನಿಯಮಾನುಸಾರ ರದ್ದುಪಡಿಸುವುದು.

(ಸತೀಶ್ ಕಬಾಡಿ)

ಸರ್ಕಾರದ ಅಧೀನ ಕಾರ್ಯದರ್ಶಿ,
(ಪೌರಾಡಳಿತ-2 ಮತ್ತು ಮಂಡಳಿ)
ನಗರಾಭಿವೃದ್ಧಿ ಇಲಾಖೆ.